

ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು
ಕೃಷಿ ಹವಾಮಾನ ವಿಭಾಗ, ಜಿ.ಕೆ.ವಿ.ಕೆ, ಬೆಂಗಳೂರು-65
ತುಮಕೂರು ಕೃಷಿ ಹವಾಮಾನ ಮುನ್ಸೂಚನೆ

ದಿನಾಂಕ: 01.12.2020

ಈ ವಾರದ ಮುನ್ಸೂಚನೆ (01.12.20 ರಿಂದ 05.12.20 ರ ವರೆಗೆ)

ನಿಯತಾಂಕಗಳು	01-12-20	02-12-20	03-12-20	04-12-20	05-12-20
ಮಳೆ (ಮಿ. ಮಿ.)	0	0	0.3	1.8	5.8
ಗರಿಷ್ಠ ಉಷ್ಣಾಂಶ(ಡಿ.ಸೆ.)	28.5	26.8	26.8	26.7	28.1
ಕನಿಷ್ಠ ಉಷ್ಣಾಂಶ (ಡಿ.ಸೆ.)	17.3	14.4	17.8	18.5	17.9
ಮೋಡ (ಪ್ರಮಾಣ)	7	8	8	8	7
ಅದ್ವೈತ 7.20 ಬೆ (ಶೇ)	97	96	97	96	97
ಅದ್ವೈತ 2.20 ಮ (ಶೇ)	57	47	62	67	61
ಗಾಳಿಯ ವೇಗ (ಕಿ.ಮಿ/ಗಂಟೆಗೆ)	13	15	20	17	15
ಗಾಳಿಯ ದಿಕ್ಕು (ಡಿಗ್ರಿ)	68	68	68	69	77

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ತುಮಕೂರು ಹಾಗೂ ಸುತ್ತಮುತ್ತ ಮುಂದಿನ ಐದು ದಿನಗಳು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಂಭವವಿದೆ, ದಿನದ ಗರಿಷ್ಠ ಉಷ್ಣಾಂಶವು 26-28 °C ಮತ್ತು ಕನಿಷ್ಠ 14-18 °C ಇರಲಿದೆ. ಬೆಳಗಿನ ಅದ್ವೈತ ಪ್ರಮಾಣ ಶೇ 96-97 % ಇದ್ದು, ಮಧ್ಯಾಹ್ನ 47-67 % ಇರುವುದು ಮತ್ತು ಗಾಳಿಯು ಗಂಟೆಗೆ ಸರಾಸರಿ 13-20 ಕಿ.ಮೀ. ವೇಗದಲ್ಲಿ ಬೀಸುವ ಸಂಭವವಿದೆ.

ಅನುರಾಧ ಮಳೆಯ ಕಾಲವು ನವೆಂಬರ್ ತಿಂಗಳ 20 ರಿಂದ ಡಿಸೆಂಬರ್ 02 ರ ವರೆಗೆ ಇರುತ್ತದೆ. ಈ ನಕ್ಷತ್ರದ ಪೂರ್ವ ಒಣ ವಲಯದ ಸರಾಸರಿ ಮಳೆಯು 13 ಮಿ. ಮೀ. ವರೆಗೆ ಮಳೆಯಾಗುತ್ತದೆ ಹಾಗೂ ಜೇಷ್ಠ ಮಳೆಯ ಕಾಲವು ಡಿಸೆಂಬರ್ 03 ರಿಂದ ಡಿಸೆಂಬರ್ 15 ರ ವರೆಗೆ ಇರುತ್ತದೆ. ಈ ನಕ್ಷತ್ರದ ಪೂರ್ವ ಒಣ ವಲಯದ ಸರಾಸರಿ ಮಳೆಯು 7.7 ಮಿ. ಮೀ. ವರೆಗೆ ಮಳೆಯಾಗುತ್ತದೆ

ಕೃಷಿ ಕಾರ್ಯಕ್ರಮಗಳ ಬಗ್ಗೆ ಅನುಸರಿಸಬೇಕಾದ ವಿವರ

- ಮುಂದಿನ ನಾಲ್ಕೈದು ದಿನಗಳಲ್ಲಿ ಸಾಧಾರಣದಿಂದ ಹೆಚ್ಚುಮಳೆಯಾಗುವ ಸಂಭವವಿದೆಇದಕ್ಕೆ ಪರ್ಯಾಯಕಡಿಮೆಅವಧಿ ಬೆಳೆಗಳಾದ ಮೇವಿನ ಮುಸುಕಿನ ಜೋಳ, ಅವರೆ, ರಾಗಿ, ಅಲಸಂದೆ ಹಾಗೂ ಕಿರು ಧಾನ್ಯಗಳಾದ ನವಣೆ, ಸಜ್ಜೆ, ಇತ್ಯಾದಿ ಬೆಳೆಗಳನ್ನು ಬೆಳೆಯಬೇಕೆಂದು ಸೂಚಿಸಲಾಗಿದೆ.
- ಎಲ್ಲೆಲ್ಲಿ ದೀರ್ಘಾವಧಿ ಬೆಳೆಗಳು (ತೋಗರಿ ಮತ್ತು ಹರಳು) ಬಿತ್ತನೆ ಮಾಡಿದಲ್ಲಿ ಕಳೆ ನಿರ್ವಹಣೆ, ಮಣ್ಣು ಮತ್ತು ನೀರಿನ ಸಂರಕ್ಷಣೆಗೆ ಅಂತರ ಬೇಸಾಯವನ್ನು ಕೈಗೊಳ್ಳುವುದು.
- ಮೆಕ್ಕೆಜೋಳ: ತೇವಾಂಶದ ಸಂರಕ್ಷಣೆಗಾಗಿರುವಂತಹ ಕಳೆಯನ್ನು ನಿರ್ವಹಣೆ ಮಾಡಿಕಿತ್ತಂತಹ ಕಳೆಯನ್ನು ಭೂಮಿಗೆ ಹೊದಿಕೆ ಮಾಡಬೇಕು.
- ಮಳೆ ಬಂದತಕ್ಷಣ 25 ಕಿ. ಗ್ರಾಂ. ಸಾರಜನಕವನ್ನು ಪ್ರತಿ ಹೆಕ್ಟೇರಿಗೆ ಮೇಲು ಗೊಬ್ಬರವಾಗಿ ಉಪಚರಿಸಿ.
- ಅಲಸಂದೆ ಬೆಳೆಯಲ್ಲಿ ಸಿ-152 ಮತ್ತು ಕೆ.ಎಮ್-5, ಟಿ.ವಿ.ಎಸ್-944. ಅಥವಾತರಕಾರಿಗಾಗಿ ಪಿ.ಕೆ.ಬಿ-4 ತಳಿಯನ್ನು ಆಯ್ಕೆ ಮಾಡಿಕೊಳ್ಳಬಹುದು.
- ಅವರೆ: ಎಚ್.ಎ-3 ಮತ್ತು4 ತಳಿಯನ್ನು ಆಯ್ಕೆ ಮಾಡಿಕೊಳ್ಳಬಹುದು.

- ದ್ವಿದಳ ಧಾನ್ಯ ಬೆಳೆಗಳನ್ನು ಬಿತ್ತುವ ಮುನ್ನಜೈವಿಕ ಗೊಬ್ಬರಗಳಾದ ರೈಜೋಬಿಯಮ್ ನಿಂದ ಬೀಜೋಪಚಾರ ಮಾಡಬೇಕು.

ಜಾನುವಾರು:

- ಜಾನುವಾರು, ರೇಷ್ಮೆ ಹಾಗೂ ಕೋಳಿ ಸಾಕಣೆ ಕೊಠಡಿಯ ಉಷ್ಣಾಂಶದ ಸ್ಥಿರತೆಯನ್ನು ಕಾಪಾಡಿಕೊಳ್ಳುವುದು.
- ಜಂತು ಹುಳುಗಳ ನಿವಾರಣೆಗಾಗಿ ಪಶುವೈದ್ಯರ ಸಲಹೆ ಪಡೆದು ಸೂಕ್ತವಾದ ಜಂತು ನಿವಾರಕ ಔಷಧಿಯನ್ನು ಕರು ಹುಟ್ಟಿದ 7ನೆಯ ದಿನ, 1 ನೆಯ ತಿಂಗಳು , 6 ನೆಯ ತಿಂಗಳು ತಪ್ಪದೆ ಹಾಕಬೇಕು.

ಸಸ್ಯ ಸಂರಕ್ಷಣೆ:

- ಡ್ರಿಪ್ಸ್/ಹೇನು/ಎಫಿಡ್ಸ್ ಹಾಗೂ ಇನ್ನಿತರೇಸ ಹೀರುವ ಕೀಟಗಳ ನಿಯಂತ್ರಣಕ್ಕೆಆಕ್ಸಿ (1ಗ್ರಾಂ/ಲೀ) ಅಥವಾಇಮಿಡಾಕ್ಲೋಪ್ರಿಡ್ (2.0 ಮಿ.ಲೀ/ಲೀ) ಅಥವಾ ಶೇ. 4 ರಷ್ಟು ಬೇವಿನ ಕಷಾಯ/ಎಣ್ಣೆಯನ್ನು ಸಿಂಪಡಣೆ ಮಾಡಬೇಕು.
- ಗುಲಾಬಿ: ಕಬ್ಬಿಣದಕೊರತೆಯಿಂದ ಎಲೆಗಳು ಹಳದಿ ಬಣ್ಣಕ್ಕೆತಿರುಗುತ್ತವೆ. ಹತೋಟಿ ಮಾಡಲು ಬಯೋ-20 ಅಥವಾ ಮಲ್ಟಿಪ್ಲೆಕ್ಸ್‌ನ ಲಘು ಪೋಷಕಾಂಶಗಳನ್ನು ಕೊಡಬೇಕು. ಗುಲಾಬಿಯಲ್ಲಿ ಎಲೆ ಹಾಗೂ ಮೊಗ್ಗು ತಿನ್ನುವ ಕೀಟ ಕಂಡುಬಂದಲ್ಲಿ 2 ಎಂ.ಎಲ್ ಮೆಲಾಥಿಯಾನ್ (500 ಮೀ. ಲೀ ಪ್ರತಿ ಎಕರೆಗೆ) ಸಿಂಪಡಿಸಿ, ಕಪ್ಪು ಎಲೆ ಚುಕ್ಕೆ ರೋಗಕಂಡು ಬಂದಲ್ಲಿ, 1 ಎಂ.ಎಲ್ ಪ್ರೋಪಿಕ್ಲೋನೊಜೀಲ್ (200 ಮೀ. ಲೀ ಪ್ರತಿಎಕರೆಗೆ) ಸಿಂಪಡಿಸಿ.
- ನೆಲಗಡಲೆಯಲ್ಲಿ ಎಲೆ ಚುಕ್ಕೆ ರೋಗಕಂಡುಬಂದರೆ, ಕಾರ್ಬಂಡೈಜೀಮ್‌ಅನ್ನು ಸಿಂಪಡಿಸಿ, ನೆಲಗಡಲೆಯಲ್ಲಿ ತುಕ್ಕು ರೋಗ ಕಂಡುಬಂದರೆ, ಕಾರ್ಬಕ್ಸಿನ್ (0.5 ಮೀ. ಲೀ ಪ್ರತಿ ಲೀಟರ್) ಅನ್ನು ಸಿಂಪಡಿಸಿ.
- ಮೆಕ್ಕೆಜೋಳ: ಕಾಂಡಕೊರಕದ ಹುಳುವಿನ ಹತೋಟಿಗೆ ಕ್ವಿನಾಲ್‌ಫಾಸ್-25 ಇ.ಸಿ. ಕೀಟನಾಶಕವನ್ನು2 ಮಿ. ಲೀ/ಪ್ರತಿ ಲೀ. ನೀರಿನಲ್ಲಿ ಬೆರೆಸಿ ಸಿಂಪಡಿಸಿ. ಅಥವಾ ಕ್ಲೋರೋಪೈರಿಫಾಸ್-20 ಇ.ಸಿ. ಕೀಟನಾಶಕವನ್ನು2 ಮಿ. ಲೀ/ಪ್ರತಿ ಲೀ. ನೀರಿನಲ್ಲಿ ಬೆರೆಸಿ ಸಿಂಪಡಿಸಿ.
- ತೊಗರಿ: ಸೊರಗುರೋಗಕಂಡು ಬಂದಲ್ಲಿಅಂತಹ ಗಿಡಗಳನ್ನು ಬುಡ ಸಹಿತ ಕೀಳಬೇಕು ಮತ್ತುಕಾರ್ಬಂಡೈಝಿಮ್ 2 ಗ್ರಾಂ ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಿ ಹಾಗೂ ಕಾಯಿ ಕೊರಕಕೀಟದ ಬಾಧೆಕಂಡು ಬಂದಲ್ಲಿಇಂಡಾಕ್ಸಿಕಾರ್ಬೋಲ್ 1 ಗ್ರಾಂ ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಿ.
- ಹೂ ಕೋಸು ಹಾಗೂ ಎಲೆ ಕೋಸುನಲ್ಲಿ ಎಲೆ ತಿನ್ನುವ ಹುಳು (ಡೈಮಂಡ್ ಬ್ಯಾಕ್ ಮಾತ್) ಕಂಡು ಬಂದಲ್ಲಿ ಬೇವಿನ ಕಷಾಯ/ಎಣ್ಣೆಯನ್ನು ಸಿಂಪಡಣೆ ಮಾಡಬೇಕು.

ನೋಡಲ್ ಅಧಿಕಾರಿ

ಕೃಷಿ ಹವಾಮಾನ ವಿಭಾಗ
ಕೃಷಿ ವಿಶ್ವವಿದ್ಯಾನಿಲಯ,
ಬೆಂಗಳೂರು